



**ಕರ್ನಾಟಕ ವಿಧಾನ ಪರಿಷತ್ತು**

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	242
ಸದಸ್ಯರ ಹೆಸರು	ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ)
ಉತ್ತರಿಸಬೇಕಾದ ದಿನಾಂಕ	14.12.2021
ಉತ್ತರಿಸುವ ಸಚಿವರು	ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರು.

ಕ್ರ. ಸಂ	ಪ್ರಶ್ನೆ	ಉತ್ತರ
(ಅ)	ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಸುರಕ್ಷತೆ ಸಂಬಂಧ ಎಷ್ಟು ವಿಸ್ತೀರ್ಣದಲ್ಲಿ ಕ್ರಷರ್ / ಗಣಿಗಾರಿಕೆ ನಡೆಸಬಾರದೆಂದು ನಿಯಮ ರೂಪಿಸಲಾಗಿದೆ: (ವಿವರ ಒದಗಿಸುವುದು)	ಈ ಕುರಿತು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994 ರಲ್ಲಿ ಯಾವುದೇ ಉಲ್ಲೇಖವಿರುವುದಿಲ್ಲ. ದಿನಾಂಕ 17.10.2011 ರಂದು ಅಧ್ಯಕ್ಷರು, ಕಾಡಾ ಕಾವೇರಿ ನೀರಾವರಿ ಯೋಜನೆ, ಮೈಸೂರು ಇದರೊಂದಿಗೆ ನಡೆದ ಸಭೆಯ ನಿರ್ಣಯದ ಮೇರೆಗೆ ಕೆ.ಆರ್.ಎಸ್ ಅಣೆಕಟ್ಟೆಯ North Bank ನಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ಈ ದಿನಾಂಕಕ್ಕಿಂತ ಮುಂಚಿತವಾಗಿ ಮಂಜೂರು ಮಾಡಲಾಗಿದ್ದ 08 ಕಲ್ನುಗಣಿ ಗುತ್ತಿಗೆಗಳನ್ನು ರದ್ದುಪಡಿಸಿ, ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿತ್ತು.
(ಆ)	ಈ ಸಂಬಂಧ ತಜ್ಞರ ಸಮಿತಿ ರಚಿಸಲಾಗಿದೆ:	ಕೆಆರ್‌ಎಸ್ ಅಣೆಕಟ್ಟೆಯ ಸುರಕ್ಷತೆ ಸಂಬಂಧ ಎಷ್ಟು ವಿಸ್ತೀರ್ಣದಲ್ಲಿ ಕ್ರಷರ್ / ಗಣಿಗಾರಿಕೆ ನಡೆಸಬಾರದೆಂದು ನಿಯಮ ರೂಪಿಸುವ ಕುರಿತು ಯಾವುದೇ ತಜ್ಞರ ಸಮಿತಿಯನ್ನು ರಚಿಸಲಾಗಿರುವುದಿಲ್ಲ. ಆದರೆ, ಕೇಂದ್ರ ಜಲ ಅಯೋಗ, ನವದೆಹಲಿ ರವರು 10 ವರ್ಷಗಳಿಗೊಮ್ಮೆ 10 ಮೀ. ಗಿಂತ ಎತ್ತರವಿರುವ ಅಥವಾ 60 ಮಿಲಿಯನ್ ಘನ ಮೀಟರ್‌ಗಿಂತ ಹೆಚ್ಚು ನೀರು ಶೇಖರಣಾ ಸಾಮರ್ಥ್ಯ ಹೊಂದಿರುವ ಅಣೆಕಟ್ಟುಗಳ ಸುರಕ್ಷತಾ ಪರಿಶೀಲನೆಗಾಗಿ ಅಂದರೆ ಕೆಆರ್‌ಎಸ್ ಅಣೆಕಟ್ಟು ಒಳಗೊಂಡಂತೆ ರಾಜ್ಯದಲ್ಲಿನ ಎಲ್ಲಾ ಭಾರಿ ಅಣೆಕಟ್ಟುಗಳ ಸುರಕ್ಷತಾ ಪರಿಶೀಲನಾ ದೃಷ್ಟಿಯಿಂದ ಸರ್ಕಾರದ ಆದೇಶ ಸಂಖ್ಯೆ ID/55/CDM/99(p-1), ದಿನಾಂಕ 13.09.2000 ರನ್ವಯ, ಅಣೆಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿ (Dam Safety Review Pancl (DSRP) ಎಂಬ ತಜ್ಞರ ಸಮಿತಿಯನ್ನು ರಚಿಸಲಾಗಿರುತ್ತದೆ.